



ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ Bangalore Development Authority

ಸಂಖ್ಯೆ :
No.

ಬೆಂಗಳೂರು/ನಮ/ಅಸ/ಅಲ-2/ತಾಸ-3/ಉ/07/2026-27

ದಿನಾಂಕ :

12.06.2026

Date :

ಬೆಂಗಳೂರು
ಅನುಸೂಚಿ-ಎ 5
(ಉಪವಿಧಿ ಸಂಖ್ಯೆ: 4.1)

ಅಯುಕ್ತರವರ ಕಛೇರಿ,
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ,
ಬೆಂಗಳೂರು.

ನಕ್ಷೆ ಮಂಜೂರಾತಿ ಪತ್ರ

ಇವರಿಗೆ,

House of Jindal,
2nd floor, Jinda Centre,
#412, 100 feet road, KHB Block,
Koramangala 4th block,
Bangalore - 560 034.

ಮಾನ್ಯರೇ,

ಬೆಂಗಳೂರು ಪೂರ್ವ ತಾಲ್ಲೂಕು, ಬಿದರಹಳ್ಳಿ ಹೋಬಳಿ, ಬಂಡಾಪುರ ಗ್ರಾಮದ ಸರ್ವೆ ನಂ. 34/1 ರಲ್ಲಿ 1ಎ-38.25ಗುಂ ವಿಸ್ತೀರ್ಣದ ಪ್ರದೇಶದಲ್ಲಿ ಈ ಕೆಳಕಂಡಂತೆ ನಿರ್ಮಿಸಲು ಉದ್ದೇಶಿಸಿರುವ,

ಕ್ರ.ಸಂ.	ಕಟ್ಟಡ ವಿವರ	ಅಂತಸ್ತು ವಿವರ	ಕಟ್ಟಡ ಎತ್ತರ	ವಸತಿ ಘಟಕ
1.	Tower-A (Common Basement, Ground and 1 st floor).	2BF+GF+33UF+TF	117.40m	64 ಸಂಖ್ಯೆ
2.	Tower-B (Common Basement, Ground and 1 st floor).	2BF+GF+33UF+TF	117.40m	65 ಸಂಖ್ಯೆ
3.	Aminity Building (Common Basement, Ground and 1 st floor).	GF+01UF (Partial 1 st floor at Tower- A and Tower-B)	-	-
ಒಟ್ಟು				129 ಸಂಖ್ಯೆ

ಒಟ್ಟು 129 ವಸತಿ ಘಟಕಗಳುಳ್ಳ ಬಹುಮಹಡಿ ವಸತಿ ಕಟ್ಟಡಗಳಿಗೆ ಹಾಗೂ ಅಮೆನಿಟಿ ಕಟ್ಟಡವನ್ನು ನಿರ್ಮಾಣ ಮಾಡಲು ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿ ನಕ್ಷೆ ಮಂಜೂರಾತಿ ನೀಡಲು ಕೋರಿರುತ್ತೀರಿ. ಈ ಸಂಬಂಧ ಮಾನ್ಯ ಅಭಿಯಂತರ ಸದಸ್ಯರು ಸಂಖ್ಯೆ: 234, ದಿನಾಂಕ: 06.06.2026ರಂದು ನಕ್ಷೆ ಮಂಜೂರಾತಿಗೆ ಅನುಮೋದನೆ ನೀಡಿದ್ದು, ಅದರಂತೆ, ಚಲನ್ ನಂ. GN26062018, ದಿನಾಂಕ: 08.06.2026ರಂದು ಒಟ್ಟು ರೂ. 1,37,09,740.00/- ಗಳನ್ನು ಪ್ರಾಧಿಕಾರಕ್ಕೆ ಪಾವತಿಸಿರುತ್ತೀರಿ. ಅದರಂತೆ, ಈ ಕೆಳಕಂಡ ಷರತ್ತುಗಳನ್ನು ವಿಧಿಸಿ ನಕ್ಷೆ ಮಂಜೂರಾತಿ ನೀಡಿದ್ದು, ಸದರಿ ಮಂಜೂರಾತಿಯು ದಿನಾಂಕ: 12.06.2026 ರಿಂದ 11.06.2028 ವರೆಗೆ ಎರಡು ವರ್ಷಗಳ ಅವಧಿಗೆ ಮಾತ್ರ ಮಾನ್ಯತೆ ಪಡೆದಿರುತ್ತದೆ ಎಂದು ಈ ಮೂಲಕ ನಾನು ತಿಳಿಯಪಡಿಸಿದ್ದೇನೆ.

(Signature)

ಅಯುಕ್ತರ ಪರವಾಗಿ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ

ಪು.ತಿ.ನೋ...

ಪಾಲಿಸಬೇಕಾದ ಷರತ್ತುಗಳು

- 1) ಪ್ರಾಧಿಕಾರದ ನಗರ ಯೋಜನಾ ವಿಭಾಗದಿಂದ ಏಕ ನಿವೇಶನ ವಿನ್ಯಾಸ ನಕ್ಷೆ ಅನುಮೋದನೆ ಆದೇಶ ಪತ್ರ ಸಂಖ್ಯೆ: ಬೆಂಪ್ರಾ/ನಯೋ/PRL-192/4089/2025-26, ದಿನಾಂಕ:13.02.2026 ಸಮಯದಲ್ಲಿ ವಿಧಿಸಿರುವ ಎಲ್ಲಾ ಷರತ್ತುಗಳನ್ನು ತಪ್ಪದೇ ಪಾಲಿಸುವುದು.
- 2) ಮಾನ್ಯ ಸರ್ವೋಚ್ಚ ನ್ಯಾಯಾಲಯದ WP (Civil) No: 14664/2024, ದಿನಾಂಕ: 17.12.2024 ರಲ್ಲಿ ನೀಡಿರುವ ನಿರ್ದೇಶನಗಳನ್ನು ಕಡ್ಡಾಯವಾಗಿ ಪಾಲಿಸುವುದು.
- 3) ಪ್ರಮಾಣ ಪತ್ರದಲ್ಲಿ ತಿಳಿಸಿರುವಂತೆ ರಸ್ತೆ ಅಗಲೀಕರಣ ಜಾಗ ಹಾಗೂ ಉದ್ಯಾನವನ ಮತ್ತು ಬಯಲು ಜಾಗಕ್ಕಾಗಿ ಮೀಸಲಿಟ್ಟ ಜಾಗವನ್ನು ಸಕ್ಷಮ ಪ್ರಾಧಿಕಾರಕ್ಕೆ ಪರಿತ್ಯಾಜನಾ ಪತ್ರದ ಮೂಲಕ ಪುಕ್ಕಟೆಯಾಗಿ ಹಸ್ತಾಂತರಿಸಿ ಪ್ರಾರಂಭಿಕ ಪ್ರಮಾಣ ಪತ್ರಕ್ಕೆ ಮನವಿ ಸಲ್ಲಿಸುವ ಸಮಯದಲ್ಲಿ ತಪ್ಪದೇ ಸಲ್ಲಿಸುವುದು.
- 4) ನಕ್ಷೆಯಲ್ಲಿ ವಿವಿಧ ಉದ್ದೇಶಕ್ಕಾಗಿ ಗುರುತಿಸಿರುವ ಪ್ರದೇಶಗಳಲ್ಲಿ ಬೇರೆ ಯಾವುದೇ ಉದ್ದೇಶಕ್ಕೆ ಉಪಯೋಗಿಸತಕ್ಕದ್ದಲ್ಲ.
- 5) ಅಭಿವೃದ್ಧಿದಾರರು ಕಟ್ಟಡದ ಕಾಮಗಾರಿ ಪ್ರಾರಂಭಿಸುವ ಮುನ್ನ ಸದರಿ ಕಟ್ಟಡಗಳಲ್ಲಿ ಕೆಲಸ ನಿರ್ವಹಿಸುವ ಕಾರ್ಮಿಕರುಗಳಿಗೆ ಶೌಚಾಲಯಗಳನ್ನು ಕಡ್ಡಾಯವಾಗಿ ನಿರ್ಮಿಸತಕ್ಕದ್ದು ಹಾಗೂ ಸದರಿ ಸೂಚನೆಯನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಇಲ್ಲವಾದಲ್ಲಿ ಸದರಿ ಕಟ್ಟಡಕ್ಕೆ ಪ್ರಾರಂಭಿಕ ಪ್ರಮಾಣ ಪತ್ರವನ್ನು ನೀಡಲಾಗುವುದಿಲ್ಲ ಹಾಗೂ ನೀಡಲಾಗಿರುವ ನಕ್ಷೆ ಮಂಜೂರಾತಿಯನ್ನು ಯಾವುದೇ ಮುನ್ಸೂಚನೆಯಿಲ್ಲದೆ ರದ್ದುಪಡಿಸಲಾಗುವುದು.
- 6) ಅಭಿವೃದ್ಧಿದಾರರು ಭದ್ರತಾ ಸಿಬ್ಬಂದಿಯವರನ್ನು ನೇಮಿಸಿ ಕಟ್ಟಡ ನಿರ್ಮಾಣದ ಪ್ರದೇಶದ ಒಳಗೆ ಹೋಗಲು ಮತ್ತು ಹೊರಗೆ ಬರಲು ವಾಹನ ಸಂಚಾರ ವ್ಯವಸ್ಥೆಯಲ್ಲಿ ಅಡಚಣೆ ಉಂಟಾಗದಂತೆ ವ್ಯವಸ್ಥೆ ಕಲ್ಪಿಸಿ ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳತಕ್ಕದ್ದು, ಹಾಗೂ ವಾಹನ ತಪಾಸಣೆಗೆ ಮತ್ತು ಭದ್ರತಾ ವ್ಯವಸ್ಥೆಯನ್ನು ಸ್ವತ್ತಿನ ಒಳಬಾಗದಲ್ಲಿ ಅಳವಡಿಸಿ ನಿರ್ವಹಿಸುವುದು.
- 7) ಅರ್ಜಿದಾರರು ಶಾಸನಬದ್ಧ ಸಂಸ್ಥೆಗಳಿಂದ ಬಿಡಿಎ / ಜಿಬಿಎ / ನಗರ ಸಭೆ / ಪಂಚಾಯತ್ ಗೆ ಯಾವುದಾದರೂ ಬಾಕಿ ಶುಲ್ಕಗಳನ್ನು ಪಾವತಿಸಬೇಕಿದ್ದಲ್ಲಿ ಅಂತಹ ಸಂಸ್ಥೆಗಳು ವಿಧಿಸುವ ಶುಲ್ಕವನ್ನು ಪಾವತಿಸತಕ್ಕದ್ದು.
- 8) ಮಳೆ ನೀರು ಕೊಯ್ಲುನ್ನು ಬೆಂಗಳೂರು ಜಲಮಂಡಳಿ ರವರು ನಿಗದಿಪಡಿಸಿರುವಂತೆ ಕಡ್ಡಾಯವಾಗಿ ಅಳವಡಿಸುವುದು.
- 9) ಇಬ್ಬಗೆಯ ಕೊಳವೆ ವಿಧಾನವನ್ನು ಕುಡಿಯುವ ನೀರಿಗಾಗಿ ಹಾಗೂ ಇತರೆ ಉದ್ದೇಶಿತ ವ್ಯವಸ್ಥೆಗಳಿಗಾಗಿ ಅಳವಡಿಸುವುದು.
- 10) ಒಳಚರಂಡಿ ವ್ಯವಸ್ಥೆಗಾಗಿ ಸ್ಥಾಪಿಸಿದ ನೈರ್ಮಲ್ಯ ಶುದ್ಧೀಕರಣ ಘಟಕವನ್ನು (S.T.P) ಅಳವಡಿಸಿ ಹಾಗೂ ಶುದ್ಧೀಕರಿಸಿದ ನೀರನ್ನು ಮನೆಗಳಲ್ಲಿನ ಶೌಚಾಲಯ, Gardening ಹಾಗೂ ಗಿಡಮರ Lawn ಗಳಿಗಾಗಿ ಕಡ್ಡಾಯವಾಗಿ ಉಪಯೋಗಿಸತಕ್ಕದ್ದು ಮತ್ತು ಇದರಿಂದ ಉತ್ಪತ್ತಿಯಾಗುವ Sewage ಯುಕ್ತ ತ್ಯಾಜ್ಯ ನೀರನ್ನು ಯಾವುದೇ ಕಾರಣಕ್ಕೂ ಕೆರೆ/ಹಳ್ಳ/ಕಣಿವೆ/ಹೊಳೆಗೆ ಬಿಡತಕ್ಕದ್ದಲ್ಲ.
- 11) ಅಭಿವೃದ್ಧಿದಾರರು ಕಟ್ಟಡದ ಆವರಣಗಳಲ್ಲಿ ಗಿಡ ಮರಗಳನ್ನು ಬೆಳೆಸಿ ಪರಿಸರವನ್ನು ಸಂರಕ್ಷಿಸುವ ಷರತ್ತಿಗೆ ಬದ್ಧರಾಗಿರತಕ್ಕದ್ದು.
- 12) ಅಭಿವೃದ್ಧಿದಾರರು ಕಟ್ಟಡಗಳಿಗೆ ನಿಯಮಾವಳಿಗಳನ್ವಯ ಸೋಲಾರ್ ಉಪಕರಣಗಳನ್ನು ಅಳವಡಿಸಿಕೊಳ್ಳತಕ್ಕದ್ದು.
- 13) ಸದರಿ ಕಟ್ಟಡವನ್ನು ಪ್ರಾರಂಭಿಸುವ ಮೊದಲು ಪ್ರಾರಂಭಿಕ ಪ್ರಮಾಣ ಪತ್ರವನ್ನು ಹಾಗೂ ಪೂರ್ಣಗೊಂಡ ಕಟ್ಟಡವನ್ನು ಉಪಯೋಗಿಸುವ ಮೊದಲು ಪ್ರಾಧಿಕಾರದಿಂದ ಸ್ವಾಧೀನಾನುಭವ ಪತ್ರವನ್ನು ಕಡ್ಡಾಯವಾಗಿ ಪಡೆಯತಕ್ಕದ್ದು.
- 14) ಅಭಿವೃದ್ಧಿದಾರರು ಟ್ರಾನ್ಸ್ ಫಾರ್ಮರ್ ಗಾಗಿ ಗುರುತಿಸಿರುವ ಪ್ರದೇಶದಲ್ಲಿಯೇ ಟ್ರಾನ್ಸ್ ಫಾರ್ಮರ್ ಅಳವಡಿಸತಕ್ಕದ್ದು, ಬೇರೆ ಯಾವುದೇ ಉದ್ದೇಶಕ್ಕಾಗಿ ಉಪಯೋಗಿಸತಕ್ಕದ್ದಲ್ಲ.
- 15) ಪ್ರಾಧಿಕಾರದಿಂದ ಮಂಜೂರಾದ ನಕ್ಷೆಯ ಪ್ರತಿಯನ್ನು ಕಟ್ಟಡ ನಿರ್ಮಾಣ ಮಾಡುವ ಸ್ಥಳದಲ್ಲಿ ಕಡ್ಡಾಯವಾಗಿ ಪ್ರದರ್ಶಿಸತಕ್ಕದ್ದು.

Next Page...

ಆಯುಕ್ತರ ಪರವಾಗಿ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ

ಬೆಂಗಳೂರು



ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ

Bangalore Development Authority

ಸಂಖ್ಯೆ :
No.

ದಿನಾಂಕ :
Date :

- 16) ಅಭಿವೃದ್ಧಿದಾರರು ಕಟ್ಟಡದ ಸುರಕ್ಷತೆ ಹಾಗೂ ಭದ್ರತೆಯ, ಕಟ್ಟಡದ ರಚನಾತ್ಮಕ ವಿನ್ಯಾಸದ ಬಗ್ಗೆ ಸಂಪೂರ್ಣವಾಗಿ ಜವಾಬ್ದಾರಾಗಿರತಕ್ಕದ್ದು. ಈ ಸಂಬಂಧ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಯಾವುದೇ ರೀತಿಯ ಹೊಣೆಗಾರಿಕೆ ಮತ್ತು ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ಕಟ್ಟಡ ನಿರ್ಮಾಣ ಸಮಯದಲ್ಲಿ ಕಟ್ಟಡ ನಿರ್ಮಾಣಕ್ಕೆ ಕಾರ್ಮಿಕರು ಹಾಗೂ ನಿರ್ಮಾಣದ ಬಗ್ಗೆ ಸೂಕ್ತ ಸುರಕ್ಷತಾ ಮತ್ತು ಭದ್ರತಾ ಕ್ರಮಗಳನ್ನು ಅಳವಡಿಸಿಕೊಳ್ಳತಕ್ಕದ್ದು. ನಿರ್ಮಾಣ ಸಮಯದಲ್ಲಿ ಯಾವುದೇ ತರಹದ ಅನಾಹುತ ಅಥವಾ ಪ್ರಾಣ ಹಾನಿಯಾಗದಂತೆ ಕಟ್ಟುನಿಟ್ಟಿನ ಎಚ್ಚರವಹಿಸತಕ್ಕದ್ದು. ಯಾವುದೇ ತರಹದ ಅನಾಹುತಕ್ಕೆ ಗುತ್ತಿಗೆ ಪಡೆದ ನಿರ್ಮಾಣದಾರರು ನೇರ ಜವಾಬ್ದಾರಾಗಿರುತ್ತಾರೆ. ಅಂತಹ ಪ್ರಸಂಗ ಕಂಡುಬಂದಲ್ಲಿ ಕಾನೂನು ಕ್ರಮ ಜರುಗಿಸುವುದಲ್ಲದೆ ನೀಡಲಾಗಿರುವ ಮಂಜೂರಾತಿಯು ತಂತಾನೆ ರದ್ದಾಗುತ್ತದೆ.
- 17) ಅಭಿವೃದ್ಧಿದಾರರು ಕಟ್ಟಡ ನಿರ್ಮಾಣ ಸಮಯದಲ್ಲಿ ಕಟ್ಟಡ ನಿರ್ಮಾಣ ಸಾಮಗ್ರಿಗಳಿಂದಾಗಲೀ ಅಥವಾ ಇನ್ನಾವುದೇ ಕಟ್ಟಡದ ಅನುವಯುಕ್ತ ಸಾಮಗ್ರಿಗಳಿಂದ ಸಾರ್ವಜನಿಕರಿಗೆ ಹಾಗೂ ಪರಿಸರಕ್ಕೆ ಯಾವುದೇ ತೊಂದರೆಯಾಗದಂತೆ ಸೂಕ್ತ ವ್ಯವಸ್ಥೆ ಮಾಡತಕ್ಕದ್ದು. ಇದಕ್ಕೆ ಅನುಗುಣವಾಗಿ ಬ್ಯಾರಿಕೇಡಿಂಗ್ ನ್ನು ಅಳವಡಿಸಿ ನಿರ್ಮಾಣ ಕಾರ್ಯ ಕೈಗೊಳ್ಳತಕ್ಕದ್ದು.
- 18) ಯೋಜನೆಯಲ್ಲಿ ಫನ ತ್ಯಾಜ್ಯಗಳನ್ನು ಪ್ಲಾಸ್ಟಿಕ್ ಹಾಗೂ ಇತ್ಯಾದಿಯಾಗಿ ವಿಂಗಡಿಸಿ Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು ಹಾಗೂ ನಿಗದಿತ ಸ್ಥಳಕ್ಕೆ ಸಾಗಿಸಲು ಸೂಕ್ತ ವ್ಯವಸ್ಥೆಯನ್ನು ಕಡ್ಡಾಯವಾಗಿ ಮಾಡಿಕೊಳ್ಳತಕ್ಕದ್ದು.
- 19) ಕಟ್ಟಡ ನಿರ್ಮಾಣ ಸಮಯದಲ್ಲಿ ಸೆಂಟರಿಂಗ್ ಅಥವಾ ಇನ್ನಿತರೇ ಕಾರಣಗಳಿಂದ ಏನಾದರೂ ಅನಾಹುತ ಸಂಭವಿಸಿದ್ದಲ್ಲಿ ಅದಕ್ಕೆ ಅಭಿವೃದ್ಧಿದಾರರೇ ಜವಾಬ್ದಾರಾಗಿರುತ್ತಾರೆ. ನಕ್ಷೆ ಮಂಜೂರು ಮಾಡಿದ ಯಾವುದೇ ಇಲಾಖೆ / ಸಂಸ್ಥೆಯು ಜವಾಬ್ದಾರಾಗಿರುವುದಿಲ್ಲ.
- 20) ಅಭಿವೃದ್ಧಿದಾರರು ನಕ್ಷೆ ಅನುಮೋದನೆ ಸಂಬಂಧ ಜಮೀನಿನ ಮಾಲಿಕತ್ವದ ಬಗ್ಗೆ ಯಾವುದೇ ತಪ್ಪು ಮಾಹಿತಿ / ದಾಖಲಾತಿ ನೀಡಿದ್ದಲ್ಲಿ ಅರ್ಜಿದಾರರಿಗೆ ಯಾವುದೇ ಮುನ್ಸೂಚನೆ ನೀಡದೆ ನಕ್ಷೆ ಅನುಮೋದನೆಯು ತನ್ನಂತಾನೇ ರದ್ದಾಗುತ್ತದೆ ಹಾಗೂ ಕಾನೂನು ರೀತ್ಯಾ ಸೂಕ್ತ ಕ್ರಮಕೈಗೊಳ್ಳಲಾಗುವುದು.
- 21) ಅಭಿವೃದ್ಧಿದಾರರು ಕುಡಿಯುವ ನೀರಿನ ಸರಬರಾಜಿಗಾಗಿ ಸಂಬಂಧಪಟ್ಟ ಇಲಾಖೆಯನ್ನು (BWSSB) ಅಥವಾ ಸ್ಥಳೀಯ ಸಂಸ್ಥೆಯನ್ನು ಅವಲಂಬಿಸದೆ ನೀರಿನ ಸರಬರಾಜಿಗಾಗಿ ತಮ್ಮ ಸ್ವಂತ ವ್ಯವಸ್ಥೆಯನ್ನು ಮಾಡಿಕೊಳ್ಳತಕ್ಕದ್ದು.
- 22) SEIAA ನಿಯಮಗಳನ್ವಯ ಅಭಿವೃದ್ಧಿದಾರರು ಸೋಲಾರ್ ಉಪಕರಣಗಳು ಹಾಗೂ ವಾಹನ ನಿಲುಗಡೆಯ ಸ್ಥಳದಲ್ಲಿ ಕಡ್ಡಾಯವಾಗಿ ಶೇ 25% ರಷ್ಟು ವಿದ್ಯುತ್ ವಾಹನಗಳಿಗೆ ಚಾರ್ಜಿಂಗ್ ಪಾಯಿಂಟ್ ಗಳನ್ನು ಅಳವಡಿಸತಕ್ಕದ್ದು.
- 23) FAR ವಿಸ್ತೀರ್ಣದ ಪ್ರತಿ 240 ಮೀ ಗೆ ಒಂದರಂತೆ ಗಿಡವನ್ನು ನೆಟ್ಟು ಪೋಷಿಸುವುದು ಕಡ್ಡಾಯವಾಗಿದೆ.
- 24) ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಥವಾ ಯಾವುದೇ ಸಕ್ಷಮ ಪ್ರಾಧಿಕಾರಗಳು ಪ್ರಸ್ತಾವಿಸಿರುವ ರಸ್ತೆಗಳ ಪಂಕ್ಷೀಕರಣಗಳ ಪ್ರಶ್ನಿತ ಜಮೀನುಗಳಲ್ಲಿ ಇದ್ದಲ್ಲಿ ಸಾರ್ವಜನಿಕ ರಸ್ತೆಗಾಗಿ ಜಾಗವನ್ನು ಮುಫತ್ತಾಗಿ ನೊಂದಾಯಿತ ಪರಿತ್ಯಾಜನಾ ಪತ್ರದ ಮೂಲಕ ಹಸ್ತಾಂತರಿಸುವ ಷರತ್ತಿಗೆ ಒಳಪಟ್ಟಿರುತ್ತದೆ.
- 25) ಪ್ರಶ್ನಿತ ಜಮೀನಿನಲ್ಲಿ RMP- ರಸ್ತೆ / RR / SH / NH ಇತ್ಯಾದಿ ಇದ್ದಲ್ಲಿ ರಸ್ತೆ ಪಂಕ್ಷೀಕರಣದಲ್ಲಿ ಬರುವ ಜಮೀನನ್ನು ಪ್ರಾಧಿಕಾರಕ್ಕೆ ನೊಂದಾಯಿತ ಪರಿತ್ಯಾಜನಾ ಪತ್ರದ ಮೂಲಕ ಮುಫತ್ತಾಗಿ ಹಸ್ತಾಂತರಿಸಬೇಕು ಹಾಗೂ ವಿನ್ಯಾಸ ನಕ್ಷೆ ಅನುಮೋದನೆ ಸಂದರ್ಭದಲ್ಲಿ ರಸ್ತೆ ಮಾರ್ಜಿನ್ ಅನ್ನು ಕಡ್ಡಾಯವಾಗಿ ಬಿಡತಕ್ಕದ್ದು.
- 26) ಅರ್ಜಿದಾರರು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು / ಸರ್ಕಾರವು / ನ್ಯಾಯಾಲಯವು ಕಾಲ ಕಾಲಕ್ಕೆ ವಿಧಿಸುವ ಎಲ್ಲಾ ನಿಬಂಧನೆಗಳಿಗೆ ಬದ್ಧರಾಗಿರತಕ್ಕದ್ದು.

ಆಯುಕ್ತರ ವರವಾಗಿ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
ಬೆಂಗಳೂರು

ಪ್ರತಿಯನ್ನು: ಕಾರ್ಯಪಾಲಕ ಅಭಿಯಂತರು (ಉತ್ತರ), ಬೆಂ.ಅ.ಪ್ರಾ, ಬೆಂಗಳೂರು ರವರ ಮಾಹಿತಿಗಾಗಿ ಹಾಗೂ ಅನುಮೋದಿತ ನಕ್ಷೆಯಂತೆ ಕಾಮಗಾರಿ ನಡೆಸುತ್ತಿರುವ ಸಮಯದಲ್ಲಿ (Setback) ಉಲ್ಲಂಘನೆಗೆ ಅವಕಾಶ ನೀಡದಂತೆ ಪರಿಶೀಲಿಸಿಕೊಳ್ಳಲು ಹಾಗೂ ಮಾನ್ಯ ಸರ್ವೋಚ್ಚ ನ್ಯಾಯಾಲಯದ WP (Civil) No: 14664/2024 ದಿನಾಂಕ: 17.12.2024 ರಲ್ಲಿ ನೀಡಿರುವ ನಿರ್ದೇಶನಗಳನ್ನು ಪಾಲಿಸುವುದು.